

ಮಾನ್ಯ ಆಡಳಿತಗಾರರು ಹಾಗೂ ಮಾನ್ಯ ಆಯುಕ್ತರು ರವರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡನೇ ಹಂತದಲ್ಲಿ "ಮುಂಚೂಣಿ ಕಾರ್ಯಕರ್ತರ(ಫುಂಟ್ ಲೈನ್ ವರ್ಕರ್ಸ್) ಕೋವಿಡ್ ಲಸಿಕಾಕರಣ ಕಾರ್ಯಕ್ರಮ" ಹಮ್ಮಿಕೊಂಡಿದ್ದು, ಮಾನ್ಯ ಆಡಳಿತಗಾರರು ಶ್ರೀ ಗೌರವ್ ಗುಪ್ತಾ ಹಾಗೂ ಮಾನ್ಯ ಆಯುಕ್ತರು ಶ್ರೀ ಎನ್.ಮಂಜುನಾಥ್ ಪ್ರಸಾದ್ ರವರು ಇಂದು ಪಾಲಿಕೆ ಕೇಂದ್ರ ಕಛೇರಿ ಆವರಣದ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ವಿಶೇಷ ಆಯುಕ್ತರುಗಳಾದ ರಾಜೇಂದ್ರ ಚೋಳನ್, ಜಿ.ಮಂಜುನಾಥ್, ರಂದೀಪ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ಎರಡನೇ ಹಂತದಲ್ಲಿ ಫುಂಟ್ ಲೈನ್ ವರ್ಕರ್ಸ್ ಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಆಡಳಿತಗಾರರು ಗೌರವ್ ಗುಪ್ತಾ ರವರು ತಿಳಿಸಿದರು.

ಕೋವಿಡ್ ಹೋಗಲಾಡಿಸಲು ಎಲ್ಲರೂ ಲಸಿಕೆ ಪಡೆಯುವುದು ತುಂಬಾ ಅವಶ್ಯಕವಾಗಿದೆ. ಲಸಿಕೆ ತೆಗೆದುಕೊಳ್ಳುವ ಬಗ್ಗೆ ಜನರಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿಸಬೇಕು. ಎಲ್ಲರೂ ಲಸಿಕೆ ಪಡೆಯಲು ಪ್ರೇರೇಪಿಸುವ ಸಂಬಂಧ ಇಂದು ನಾನು, ಆಯುಕ್ತರು, ವಿಶೇಷ ಆಯುಕ್ತರು ಲಸಿಕೆ ಪಡೆಯುತ್ತಿದ್ದು, ಜನರಲ್ಲಿರುವ ಆತಂಕ ದೂರವಾಗಿ ಎಲ್ಲರೂ ಲಸಿಕೆ ಪಡೆಯಬೇಕು ಎಂದರು.

ಆಯುಕ್ತರು ಎನ್.ಮಂಜುನಾಥ್ ಪ್ರಸಾದ್ ರವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಮೊದಲನೇ ಹಂತದಲ್ಲಿ 1,83,000 ಆರೋಗ್ಯ ಕಾರ್ಯಕರ್ತರ ನೋಂದಣಿ ಮಾಡಿಕೊಂಡಿದ್ದು, ಇದುವರೆಗೆ 80,000 ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆಯದವರಿಗೆ ಮತ್ತೊಂದು ಅವಕಾಶ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆಯುಕ್ತರು ತಿಳಿಸಿದರು.

ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುತ್ತಿದ್ದು, ಪಾಲಿಕೆಯ 33,000 ಸಿಬ್ಬಂದಿ, ಕಂದಾಯ ಹಾಗೂ ಪೊಲೀಸ್ ಇಲಾಖೆಯ 27,000 ಸಾವಿರ ಸೇರಿದಂತೆ 60,000 ಮಂದಿ ಕೋವಿನ್ ಪ್ರೋಟೆಕ್ಟ್ ನಲ್ಲಿ ನೋಂದಣಿ ಮಾಡಿಕೊಂಡಿರಲಾಗಿದ್ದು, ಎರಡನೇ ಹಂತದಲ್ಲಿ ಲಸಿಕೆ ನೀಡಲಾಗುತ್ತದೆ. ಇನ್ನು ಮೂರನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ ಹಾಗೂ 50 ವರ್ಷದೊಳಗೆ ಅನ್ಯ ಖಾಯಿಲೆಗಳಿಂದ ಬಳಲುತ್ತಿರುವವರ ಸರ್ವೆ ಕಾರ್ಯ ಮುಂದಿನ ವಾರದಿಂದ ಪ್ರಾರಂಭಿಸಲಾಗುವುದು ಎಂದರು.

ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಕೋವಿನ್ ಪ್ರೋಟೆಕ್ಟ್‌ನಲ್ಲಿ 33,000 ಮಂದಿ ನೋಂದಣಿ ಮಾಡಲಾಗಿದೆ. ಈ ಪೈಕಿ ಈಗಾಗಲೇ ನಿನ್ನೆ 1,000 ಮಂದಿ ಪೌರಕಾರ್ಮಿಕರು ಲಸಿಕೆ ಪಡೆದಿದ್ದಾರೆ. ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ಕಾರ್ಯನಿರ್ವಹಿಸುವ 1,435 ಅಧಿಕಾರಿ ಹಾಗೂ ಸಿಬ್ಬಂದಿಗಳು ಲಸಿಕೆ ಪಡೆಯಲಿದ್ದಾರೆ ಎಂದು ಹೇಳಿದರು.

ಕೋವಿಡ್ ಲಸಿಕೆ ಪಡೆಯುವ ಬಗ್ಗೆ ಸಾಕಷ್ಟು ಜನರಲ್ಲಿ ಅನುಮಾನಗಳಿದ್ದು, ಆ ಬಗ್ಗೆ ಅರಿವು ಮೂಡಿಸಲು ಈಗಾಗಲೇ ಹಲವು ಕಡೆ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳು ಬೀರುವುದಿಲ್ಲ. ತುಂಬಾ ಜನರಲ್ಲಿ ಲಸಿಕೆಯಿಂದ ಅಡ್ಡ ಪರಿಣಾಮ ಬೀರಲಿವೆ ಎಂಬ ಆತಂಕ ಇದೆ. ಲಸಿಕೆ ನೀಡುವ ವೇಳೆ ಏನು ಮಾಡಬೇಕು/ಮಾಡಬಾರದು ಎಂಬುದರ ಬಗ್ಗೆ ಮಾಹಿತಿ ನೀಡಲಾಗಿರುತ್ತದೆ. ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಲಸಿಕೆ ಪಡೆಯುವಂತೆ ಮಾಡಬೇಕು. ಯಾರೊಬ್ಬರು ಗಾಳಿ ಸುದ್ದಿಗಳಿಗೆ ಮಹತ್ವ ನೀಡದೆ, ಪಾಲಿಕೆಯ ಎಲ್ಲಾ ಸಿಬ್ಬಂದಿ ಲಸಿಕೆ ತೆಗೆದುಕೊಳ್ಳುವ ಮೂಲಕ ಕೋವಿಡ್ ಮುಕ್ತ ಮಾದರಿ ನಗರವನ್ನಾಗಿ ಮಾಡಬೇಕು. ಎಲ್ಲರೂ ಲಸಿಕೆ ಪಡೆಯುವ ಸಂಬಂಧ ಇಂದು ನಾನು, ಆಡಳಿತಗಾರರು ಹಾಗೂ ಇನ್ನಿತರೇ ಹಿರಿಯ ಅಧಿಕಾರಿಗಳು ಲಸಿಕೆ ಪಡೆಯಲಾಗುತ್ತಿದೆ ಎಂದು ಹೇಳಿದರು.

ಲಸಿಕೆ ಬಗ್ಗೆ ಅರಿವು ಮೂಡಿಸಿ:

ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸುವ ಬಗ್ಗೆ ವೀಡಿಯೋ ಕಾನ್ಸರೇನ್ಸ್ ಮೂಲಕ ನಡೆದ ಸಭೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಮಾತನಾಡಿದ ಆಯುಕ್ತರು, ನಗರದಲ್ಲಿ ಶೇ. 70 Antibody development ಆದಾಗ ನಗರದಲ್ಲಿ ಕೋವಿಡ್ ನಿಯಂತ್ರಣವಾಗಲಿದೆ. ಈ ಹಿಂದೆ 6,000 ಇದ್ದ ಕೋವಿಡ್ ಪ್ರಕರಣಗಳು ನಿನ್ನೆಗೆ 73 ಕೋವಿಡ್ ಪ್ರಕರಣಗಳಿಗೆ ಇಳಿಕೆಯಾಗಿದೆ. ಕೋವಿಡ್ ಲಸಿಕೆ ಪಡೆದರೆ Antibody development ಹೆಚ್ಚಾಗಲಿದೆ. ಆದ್ದರಿಂದ ಎಲ್ಲಾ ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿಗಳು ಹಾಗೂ ಪೌರಕಾರ್ಮಿಕರಲ್ಲಿ ಅಪನಂಬಿಕೆ ಹಾಗೂ ಆತಂಕ ದೂರಮಾಡಿ ಕೋವಿಡ್ ಲಸಿಕೆ ಬಗ್ಗೆ ಅರಿವು ಮೂಡಿಸುವ ಮೂಲಕ ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಿಸಬೇಕು. ಹಾಗೂ ಎಲ್ಲರೂ ಲಸಿಕೆ ಪಡೆಯಲು ತಿಳಿಸಿದರು.